



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರಿಕೆ

ಭಾಗ- IVA Part -IVA	ಬೆಂಗಳೂರು, ಶುಕ್ರವಾರ, ೧೭, ಜನವರಿ, ೨೦೨೦ (ಮುಷ್ಯ ೨೭, ಶಕವರ್ಷ ೧೯೪೧) Bengaluru, FRIDAY, JANUARY, 17, 2020 (Pushya 27, ShakaVarsha 1941)	ನಂ.೧೭ No. 17
-----------------------	---	-----------------

ಕರ್ನಾಟಕ ಸರ್ಕಾರ

ಸಂ: ಟಿಡಿ 69 ಟಿಡಿಓ 2019

ಕರ್ನಾಟಕ ಸರ್ಕಾರದ ಸಚಿವಾಲಯ
ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ: 17-01-2020

ವಿಚಾರಣಾ ನೋಟೀಸ್

ಸರ್ಕಾರದ ಅಧಿಸೂಚನೆ ಸಂಖ್ಯೆ: ಸಾರಿಇ 257 ಸಾಇಪ 2017, ದಿನಾಂಕ: 08-03-2019 ರಲ್ಲಿ ಹುಬ್ಬಳ್ಳಿ-ಧಾರವಾಡ ಮಾರ್ಗದಲ್ಲಿ ಸಂಚರಿಸುತ್ತಿರುವ ಬೇಂದ್ರೆ ನಗರ ಸಾರಿಗೆ ರಹದಾರಿಗಳ ಅವಧಿ ಮುಕ್ತಾಯಗೊಂಡ ನಂತರ ಮುಂದಿನ ಅವಧಿಗೆ ನವೀಕರಿಸದಂತೆ ಅಧಿಸೂಚನೆಯನ್ನು ಹೊರಡಿಸಿ, ಇದನ್ನು ದಿನಾಂಕ: 08-03-2019 ರ ಕರ್ನಾಟಕ ರಾಜ್ಯ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಿ, ರಾಜ್ಯ ಸಾರಿಗೆ ಸಂಸ್ಥೆಗಳು ಹಾಗೂ ಬಾಧಿತರಾದವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಸ್ವೀಕೃತವಾಗಿರುವ ಆಕ್ಷೇಪಣೆ / ಸಲಹೆಗಳನ್ನು ಆಲಿಸಿ, ಸರ್ಕಾರಕ್ಕೆ ಅಭಿಪ್ರಾಯ/ವರದಿ ನೀಡಲು ಅಧಿಸೂಚನೆ ಸಂಖ್ಯೆ: ಟಿಡಿ 69 ಟಿಡಿಓ 2019, ದಿನಾಂಕ: 14-01-2020 ರಲ್ಲಿ ಶ್ರೀ ಜಗದೀಶ್ ಶೆಟ್ಟರ್, ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು, ಕರ್ನಾಟಕ ಸರ್ಕಾರ, ಇವರನ್ನು ವಿಚಾರಣಾ ಪ್ರಾಧಿಕಾರವನ್ನಾಗಿ (Hearing Authority) ನೇಮಿಸಿ ಆದೇಶಿಸಲಾಗಿದೆ.

ವಿಚಾರಣಾ ಪ್ರಾಧಿಕಾರವು ದಿನಾಂಕ: 27-01-2020 ರಂದು ಬೆಳಿಗ್ಗೆ 11.00 ಗಂಟೆಗೆ ನಂ: 49, ಮೂರನೇ ಮಹಡಿ, ಖನಿಜ ಭವನ, ಪೂರ್ವ ವಿಭಾಗ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು ಇಲ್ಲಿ ದಿನಾಂಕ: 08-03-2019 ರ ಅಧಿಸೂಚನೆ ಸಂಬಂಧ ಸ್ವೀಕೃತವಾಗಿರುವ ಆಕ್ಷೇಪಣೆ / ಸಲಹೆಗಳನ್ನು ಆಲಿಸಲಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಅಂದು ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಈ ಪ್ರಕಟಣೆಯ ಮೂಲಕ ತಿಳಿಯಪಡಿಸಲಾಗಿದೆ.

(ಎಂ. ಸತ್ಯವತಿ)

ಸರ್ಕಾರದ ಅಧೀನ ಕಾರ್ಯದರ್ಶಿ,

ಸಾರಿಗೆ ಇಲಾಖೆ.